

॥ ಹಯಗ್ರೀವ ಸಂಪದಾಸ್ತೋತ್ರಮ್ ॥

ಹಯಗ್ರೀವ ಹಯಗ್ರೀವ ಹಯಗ್ರೀವೇತಿ ವಾದಿನಮ್ ।
ನರಂ ಮುಂಚಂತಿ ಪಾಪಾನಿ ದರಿದ್ರಮಿವ ಯೋಷಿತಃ ॥ ೧ ॥

ಹಯಗ್ರೀವ ಹಯಗ್ರೀವ ಹಯಗ್ರೀವೇತಿ ಯೋ ವದೇತ್ ।
ತಸ್ಯ ನಿಸ್ಸರತೇ ವಾಣೀ ಜಹ್ನುಕನ್ಯಾಪ್ರವಾಹವತ್ ॥ ೨ ॥

ಹಯಗ್ರೀವ ಹಯಗ್ರೀವ ಹಯಗ್ರೀವೇತಿ ಯೋ ಧ್ವನಿಃ ।
ವಿಶೋಭತೇ ಸ ವೈಕುಂಠಕವಾಟೋದ್ಭಾಟನಕ್ಷಮಃ ॥ ೩ ॥

ಶ್ಲೋಕತ್ರಯಮಿದಂ ಪುಣ್ಯಂ ಹಯಗ್ರೀವಪದಾಂಕಿತಮ್ ।
ವಾದಿರಾಜಯತಿಪ್ರೋಕ್ತಂ ಪಠತಾಂ ಸಂಪದಾಂ ಪದಮ್ ॥ ೪ ॥

॥ ಇತಿ ಶ್ರೀಮದ್ವಾದಿರಾಜಪೂಜ್ಯಚರಣವಿರಚಿತಂ ಹಯಗ್ರೀವಸಂಪದಾಸ್ತೋತ್ರಂ
ಸಂಪೂರ್ಣಮ್ ॥